


ಕರ್ನಾಟಕ ವಿಧಾನ ಪರಿಷತ್

ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ :	15 (88)
ಸದಸ್ಯರ ಹೆಸರು :	ಶ್ರೀ ತಿಪ್ಪಣ್ಣಪ್ಪ ಕಮಕನೂರ (ವಿಧಾನ ಸಭೆಯಿಂದ ಚುನಾಯಿತರಾದವರು)
ಉತ್ತರಿಸಬೇಕಾದ ದಿನಾಂಕ :	17.08.2026
ಉತ್ತರಿಸುವ ಸಚಿವರು :	ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು.

ಕ್ರ. ಸಂ.	ಪ್ರಶ್ನೆ	ಉತ್ತರ
ಅ)	ರಾಜ್ಯದಲ್ಲಿ ಕೋಲಿ ಸಮುದಾಯದವರು ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ;	ಬಂದಿದೆ. ಕೋಲಿ ಸಮುದಾಯದವರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವನ್ನು ದಿನಾಂಕ:10.11.2017 ರಂದು ಸ್ಥಾಪಿಸಲಾಗಿದೆ. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ದಿನಾಂಕ:10.11.2017 ರಂದು ಕಂಪನಿ ಕಾಯ್ದೆ, 2013 ರನ್ವಯ ನೋಂದಾಯಿಸಲ್ಪಟ್ಟು, ಕಾರ್ಯನಿರ್ವಹಿಸುತ್ತಿರುತ್ತದೆ. ಈ ನಿಗಮದಲ್ಲಿ ಪ್ರವರ್ಗ-1ರ 6(a) ಯಿಂದ 6(ak) ವರೆಗಿನ (a) ಕೋಲಿ, (b)ಗಂಗಾಮತ, (c)ಬೆಸ್ತ, (d)ಕಬ್ಬಲಿಗ, (e)ಮೊಗವೀರ, (f)ಅಂಬಿಗ/ಅಂಬಿ, (g)ಬಾರ್ಕಿ/ಬಾರಿಕ, (h)ಬೆಸ್ತರ್, (i)ಭೋಯಿ, (j)ರಾಜಭೋಯಿ, (k)ಬುಂಡ-ಬೆಸ್ತರ್, (l)ದಾಲ್ಮಿ, (m)ದಾವತ್, (n)ಗಬಿಟ್, (o)ಗಲಾಡಕೊಂಕಣಿ, (p)ಗಂಗೇಮಕ್ಕಳು, (q)ಗಂಗಾಕುಲ, (r)ಗಂಗಾಮತಸ್ತ, (s)ಗಂಗಾವುತ್ತು, (t)ಗೌರಿಮತ, (u)ಬುಂಡ-ಬೆಸ್ತ/ಗುಂಡೆ ಬೆಸ್ತ, (v)ಹರಕಂತ್ರ, (w)ಜಲಗಾರ, (x)ಕಬ್ಬೇರ/ಕಬ್ಬೇರ್, (y)ಕಬ್ಬಿಲಿ, (z)ಕಹರ್, (aa)ಖಾರ್ವಿ/ಕೊಂಕಣಖಾರ್ವಿ, (ab)ಕೋಳಿಮಹದೇವ್, (ac)ಮಡ್ಕರ್, (ad)ಮೀನಗಾರ್, (ae)ಮಗೇರ್, (af)ಮುಕ್ಕವಾನ್, (ag)ಪರಿವಾರ, (ah)ಸಿವಿಯರ್, (ai)ಸುಣಗಾರ, (aj)ತೊರೆಯ, (ak)ವಾಗಿ ಜಾತಿಗೆ ಸೇರಿದವರ ಆರ್ಥಿಕಾಭಿವೃದ್ಧಿಗಾಗಿ ಸಾಲ-ಸೌಲಭ್ಯ ಒದಗಿಸುವುದು ನಿಗಮದ ಉದ್ದೇಶವಾಗಿರುತ್ತದೆ. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. 1. ಸ್ವಯಂ ಉದ್ಯೋಗ ನೇರಸಾಲ ಯೋಜನೆ 2. ಗಂಗಾ ಕಲ್ಯಾಣ ನೀರಾವರಿ ಯೋಜನೆ 3. ಅರಿವು ಶೈಕ್ಷಣಿಕ ಸಾಲ (ಹೊಸತು)ಯೋಜನೆ 4. ಸ್ವಾವಲಂಬಿ ಸಾರಥಿ ಯೋಜನೆ

		5. ಆಹಾರ ಕಿಯೋಸ್ಕ ಯೋಜನೆ 6. ವಿದೇಶಿ ವ್ಯಾಸಂಗ ಸಾಲ ಯೋಜನೆಗಳಿಂದ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮೇಲ್ಕಂಡ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಅನುಬಂಧದಲ್ಲಿ ಒದಗಿಸಲಾಗಿದೆ.
ಆ)	ಬಂದಿದ್ದಲ್ಲಿ, ಈ ಜನಾಂಗದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಸತಿ ನಿಲಯಗಳ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಮತ್ತು ಇತರೆ ಸಮುದಾಯ ಆಧಾರಿತ ಉದ್ದೇಶಗಳಿಗಾಗಿ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 5 ಎಕರೆ ಜಮೀನನ್ನು ಮಂಜೂರು ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ;	ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 1243 ಮೆಟ್ರಿಕ್ ಪೂರ್ವ ಹಾಗೂ 1469 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಸೇರಿ ಹೀಗೆ ಒಟ್ಟು 2712 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಿದ್ಯಾರ್ಥಿನಿಲಯಗಳಲ್ಲಿ ಪ್ರವರ್ಗ-1ರಡಿ ಬರುವ ಕೋಲಿ ಸಮುದಾಯದ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವನ್ನು ಕಲ್ಪಿಸಲಾಗುತ್ತಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಸಮುದಾಯ ಆಧಾರಿತ ಪ್ರತ್ಯೇಕ ವಸತಿ ನಿಲಯಗಳ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಮತ್ತು ಇತರೆ ಕಾರ್ಯಕ್ರಮಗಳಿಗೆ ಜಮೀನು ಮಂಜೂರು ಮಾಡುವ ಯಾವುದೇ ಕಾರ್ಯಕ್ರಮ ಇರುವುದಿಲ್ಲ.
ಇ)	ಕೋಲಿ ಸಮುದಾಯ ಬಡತನ ನಿರ್ಮೂಲನೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಆರ್ಥಿಕ ಪ್ರಾಕ್ಟೆಜ್ ಘೋಷಿಸುವ ಯೋಜನೆ ಸರ್ಕಾರಕ್ಕಿದೆಯೇ;	ಕೋಲಿ ಹಾಗೂ ಇತರೆ ಪ್ರವರ್ಗ-1 ರಡಿಯಲ್ಲಿ ಬರುವ ಸಮುದಾಯಗಳ ಆರ್ಥಿಕ ಸಬಲೀಕರಣಕ್ಕಾಗಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದ್ದು, ಈ ನಿಗಮದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಸಮುದಾಯದ ಅಭಿವೃದ್ಧಿಗಾಗಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಆದ್ದರಿಂದ, ವಿಶೇಷ ಪ್ರಾಕ್ಟೆಜ್ ಘೋಷಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ.
ಈ)	ಹಾಗಿದ್ದಲ್ಲಿ, ಜಮೀನು ಮಂಜೂರಾತಿ ಮತ್ತು ವಿಶೇಷ ಪ್ರಾಕ್ಟೆಜ್ ಬಿಡುಗಡೆ ಮಾಡಲು ಸರ್ಕಾರ ಕ್ರಮಕೈಗೊಳ್ಳುವುದೇ?	

ಸಂಖ್ಯೆ: ಹಿಂವಕ 598 ಬಿಂಎಂಎಸ್ 2026



(ಶಿವರಾಜ ಎಸ್. ತಂಗಡಗಿ)

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು
ಸಂಸ್ಕೃತಿ ಇಲಾಖೆ ಸಚಿವರು

ಅನುಬಂಧ

ಯೋಜನೆಗಳ ಸಂಕ್ಷಿಪ್ತ ವಿವರಗಳು ಹಾಗೂ ಅನುಷ್ಠಾನದ ವಿಧಿ-ವಿಧಾನಗಳು

I. ಸ್ವಯಂ ಉದ್ಯೋಗ ಸಾಲ ಯೋಜನೆ:

ಕೋಲಿ, ಗಂಗಾಮತ, ಬಸ್ತ, ಕಬ್ಬಲಿಗ, ಮೊಗವೀರ ಮತ್ತು ಇದರ ಉಪಜಾತಿಯವರು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ಒದಗಿಸಲಾಗುವುದು.

ಘಟಕ ವೆಚ್ಚ	ಸಹಾಯಧನ ರೂ.	ಸಾಲ ರೂ.	ಬಡ್ಡಿ
ರೂ. 1,00,000/-	ಗರಿಷ್ಠ 20,000/- (20%)	80,000/- (80%)	4%
ರೂ. 1,00,001/ ರಿಂದ ರೂ. 2,00,000/-	ಗರಿಷ್ಠ 30,000/- (15%)	1,70,000/- (85%)	4%

ಅರ್ಹತೆ:

- ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿ ಬರುವ ಬಸ್ತ, ಕೋಲಿ, ಕಬ್ಬಲಿಗ, ಗಂಗಾಮತ, ಮೊಗವೀರ ಮತ್ತು ಇದರ ಉಪಜಾತಿಯವರು ಸೇರಿದವರಾಗಿರಬೇಕು.
- ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು.
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು.
- ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ಈ ಹಿಂದೆ ಈಗಾಗಲೇ ನಿಗಮದ/ಸರ್ಕಾರದ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.

ಸಾಲದ ಮರುಪಾವತಿ ಅವಧಿ: 3 ವರ್ಷಗಳು (ಮಾಸಿಕ ಕಂತುಗಳಲ್ಲಿ).

ಸಾಲದ ಉದ್ದೇಶಗಳು: ಈ ಯೋಜನೆಯಲ್ಲಿ ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ ಚಟುವಟಿಕೆಗಳು ಹಾಗೂ ಸೇವಾ ವಲಯ ಮತ್ತು ಸಣ್ಣ ಕೈಗಾರಿಕೆ ಚಟುವಟಿಕೆಗಳಿಗೆ ಸಾಲ ಸೌಲಭ್ಯ ಒದಗಿಸುವುದು.

II. ಗಂಗಾಕಲ್ಯಾಣ ನೀರಾವರಿ ಯೋಜನೆ:

ಉದ್ದೇಶ: ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿ ಬರುವ ಬಸ್ತ, ಕೋಲಿ, ಕಬ್ಬಲಿಗ, ಗಂಗಾಮತ, ಮೊಗವೀರ ಮತ್ತು ಇದರ ಉಪಜಾತಿಯವರು ಸೇರಿದ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.

ಅರ್ಹತೆ:

- ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿ ಬರುವ ಬಸ್ತ, ಕೋಲಿ, ಕಬ್ಬಲಿಗ, ಗಂಗಾಮತ, ಮೊಗವೀರ ಮತ್ತು ಇದರ ಉಪಜಾತಿಯವರು ಸೇರಿದವರಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
- ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಹಾಗೂ ಗ್ರಾಮಾಂತರ ಪ್ರದೇಶದವರಿಗೆ ರೂ.1,20,000/- ಒಳಗಿರಬೇಕು.
- ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು.

- ಅರ್ಜಿದಾರರು ವ್ಯವಸಾಯ ವ್ಯವಸ್ಥೆಯವರಾಗಿರಬೇಕು
- ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು
- ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮೂಲ್ಯ ಸೌಲಭ್ಯ ಒದಗಿಸಲಾಗುವುದು
- ನಿಗಮದ ನಿರ್ದೇಶಕ ಮಂಡಳಿಯು ಕಾಲ ಕಾಲಕ್ಕೆ ವಿಧಿಸುವ ಅರ್ಹತೆಗಳನ್ನು ಹೊಂದಿದವರಾಗಿರಬೇಕು
- ರೇಷನ್ ಕಾರ್ಡ್ ಹೊಂದಿರಬೇಕು

ಸೌಲಭ್ಯ:

ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ: ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಜಮೀನು ಇರಬೇಕು.

ಕ್ರ. ಸಂ.	ಜಿಲ್ಲೆಗಳು	ಸಹಾಯಧನ		ವಿದ್ಯುತ್ ಸರಬರಾಜು ಬಾಬು	ಸಾಲ	ಬಡ್ಡಿದರ
		ಒಟ್ಟು ಘಟಕ ವೆಚ್ಚ	ಬೋರ್ ವೆಲ್ ಡ್ರಿಲಿಂಗ್ ಮತ್ತು ಪಂಪ್‌ಸೆಟ್ ವೆಚ್ಚ			
1	ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ ಜಿಲ್ಲೆಗಳಾದ (6 ಜಿಲ್ಲೆಗಳು)	4,75,000/-	3,50,000/-	75,000/-	50,000/-	4%
2	ಉಳಿದ ಜಿಲ್ಲೆಗಳು	3,75,000/-	2,50,000/-	75,000/-	50,000/-	4%

ತೆರೆದಬಾವಿ: ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

ಮರುಪಾವತಿ ಅವಧಿ: ಸಾಲದ ಮರುಪಾವತಿ ಅವಧಿ 3 ವರ್ಷಗಳು

III. a) ಅರಿವು ಶೈಕ್ಷಣಿಕ ಸಾಲ ಯೋಜನೆ:

ಸಾಲದ ಉದ್ದೇಶ: ನಿಗಮದ ವ್ಯಾಪ್ತಿಯಲ್ಲಿ ಬರುವ ಜಾತಿ/ಉಪಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕಾಭಿವೃದ್ಧಿಗಾಗಿ ಆರ್ಥಿಕ ನೆರವು.

ಸಾಲದ ಮೊತ್ತ: ವಾರ್ಷಿಕ ರೂ.1.00 ಲಕ್ಷಗಳಂತೆ ಕೋರ್ಸ್ ಅವಧಿಗೆ ಗರಿಷ್ಠ ರೂ.4.00 ರಿಂದ ರೂ.5.00 ಲಕ್ಷಗಳವರೆಗೆ ಸಾಲ.

ಬಡ್ಡಿದರ: ವಾರ್ಷಿಕ ಶೇ.2 ರಷ್ಟು.

ಅರ್ಹತೆ:

- ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿ ಬರುವ ದಸ್ತ, ಕೋಲಿ, ಕಬ್ಬಲಿಗ, ಗಂಗಾಮತ, ಮೊಗವೀರ ಮತ್ತು ಇದರ ಉಪಜಾತಿಯವರು ಸೇರಿದವರಾಗಿರಬೇಕು.
- ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು.
- ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ(ಸಿ.ಇ.ಟಿ.) ಪ್ರವೇಶ ಪಡೆದಿರಬೇಕು.

ವ್ಯಾಸಂಗದ ಕೋರ್ಸ್‌ಗಳು: (1) ಬಿ.ಇ., (2) ಎಂ.ಬಿ.ಬಿ.ಎಸ್., (3) ಬಿ.ಯೂ.ಎಂ.ಎಸ್., (4) ಬಿ.ಡಿ.ಎಸ್., (5) ಬಿ.ಎಂ.ಎಸ್., (6) ಬಿ.ಎಚ್.ಎಂ.ಎಸ್., (7) ಎಂ.ಬಿ.ಎ. (8) ಎಂ.ಟೆಕ್., (9) ಎಂ.ಇ., (10) ಎಂ.ಡಿ., (11) ಪಿಹೆಚ್.ಡಿ. (12) ಬಿ.ಸಿ.ಎ/ಎಂ.ಸಿ.ಎ (13) ಎಂ.ಎಸ್.ಆಗ್ರಿ ಕಲ್ಚರ್ (14) ಬಿ.ಎಸ್.ಸಿ. ನರ್ಸಿಂಗ್, (15) ಬಿ.ಫಾರಂ/ಎಂ.ಫಾರಂ (16) ಬಿ.ಎಸ್.ಸಿ. ಪ್ಯಾರಾ ಮೆಡಿಕಲ್ (17) ಬಿ.ಎಸ್.ಸಿ. ಬಯೋ ಟೆಕ್ನಾಲಜಿ (18) ಬಿ.ಟೆಕ್ (19) ಬಿ.ಪಿ.ಟಿ. (20) ಬಿ.ವಿ.ಎಸ್.ಸಿ/ಎಂ.ವಿ.ಎಸ್.ಸಿ. (21) ಬಿ.ಎನ್.ಎಂ. (22) ಬಿ.ಹೆಚ್.ಎಮ್. (23) ಎಂ.ಡಿ.ಎಸ್. (24) ಎಂ.ಎಸ್.ಡಬ್ಲ್ಯೂ. (25) ಎಲ್.ಎಲ್.ಎಂ. (26) ಎಂ.ಎಫ್.ಎ. (27) ಎಂ.ಎಸ್.ಸಿ. ಬಯೋ ಟೆಕ್ನಾಲಜಿ ಮತ್ತು (28) ಎಂ.ಎಸ್.ಸಿ. ಎಜಿ 29) ಎಂ.ಕಾಂ 30) ಎಂ.ಎಸ್ಸಿ.

ಮುರುಪಾವತಿ ಅವಧಿ: ಕೋರ್ಸ್ ಪೂರ್ಣಗೊಂಡ 4 ತಿಂಗಳ ನಂತರ 3 ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮುರುಪಾವತಿ ಮಾಡುವುದು.

IV) ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಅರ್ಥಿಕ ನೆರವು:

- ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಹೆಚ್. ಡಿ, ಪೋಸ್ಟ್ ಡಾಕ್ಟೊರಲ್ ಮತ್ತು ಮಾಸ್ಟರ್ ಡಿಗ್ರಿ ಹಾಗೂ ತಾಂತ್ರಿಕ ಮತ್ತು ವೈದ್ಯಕೀಯ ಇತ್ಯಾದಿ ಉನ್ನತ ಕೋರ್ಸ್‌ಗಳ (QS World Ranking 1000) ವ್ಯಾಸಂಗಕ್ಕೆ ಪ್ರವೇಶ ಹೊಂದಿದವರಿಗೆ ಶೂನ್ಯ ಬಡ್ಡಿದರದಲ್ಲಿ ಪ್ರತಿ ವರ್ಷಕ್ಕೆ ರೂ.25.00 ಲಕ್ಷಗಳಂತೆ ವ್ಯಾಸಂಗದ ಅವಧಿಗೆ ಗರಿಷ್ಠ ರೂ.50.00 ಲಕ್ಷಗಳ ಸಾಲ ಸೌಲಭ್ಯ ಒದಗಿಸುವುದು.
- Subject to condition 1 the selection will be finalized by the Managing Director of the loan sanctioning corporation.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯದ ಮಿತಿ ರೂ.15.00 ಲಕ್ಷ ಮೀರತಕ್ಕದ್ದಲ್ಲ.
- ಮುರುಪಾವತಿ ಅವಧಿಯು 120 ಮಾಸಿಕ ಕಂತುಗಳಾಗಿರತಕ್ಕದ್ದು.

V. ಸ್ವಾವಲಂಬಿ ಸಾರಥಿ ಯೋಜನೆ:

ಈ ಯೋಜನೆಯಡಿಯಲ್ಲಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗುಡ್ಸ್ ವಾಹನ ಇತ್ಯಾದಿ) ಖರೀದಿಸಲು ರಾಷ್ಟ್ರೀಕೃತ ಬ್ಯಾಂಕ್/ಗ್ರಾಮೀಣ ಬ್ಯಾಂಕ್‌ಗಳು ಹಾಗೂ ಇತರೆ ಬ್ಯಾಂಕ್‌ಗಳು (ಭಾರತೀಯ ರಿಜರ್ವ್‌ಬ್ಯಾಂಕ್ ಮಾರ್ಗಸೂಚಿಯನ್ವಯ ಪರಿಗಣಿಸಿ ನಡೆಸುತ್ತಿರುವ ಸುಸ್ಥಿತಿಯಲ್ಲಿರುವ ಹಣಕಾಸು ಸಂಸ್ಥೆಗಳು) ಘಟಕ ವೆಚ್ಚದಲ್ಲಿ ಶೇ.50 ರಷ್ಟು ಅಥವಾ ಗರಿಷ್ಠ ರೂ.3.00 ಲಕ್ಷಗಳು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಬ್ಯಾಂಕ್ ಶಾಖೆಯವರು ನಿಗದಿಪಡಿಸಿದ ಕಂತುಗಳನ್ವಯ ಅಸಲು ಮತ್ತು ಬಡ್ಡಿಯನ್ನು ಫಲಾನುಭವಿಗಳು ಬ್ಯಾಂಕ್‌ಗಳಿಗೆ ಮರು ಪಾವತಿಸಬೇಕು.

ಈ ಯೋಜನೆಯ ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು:-

- ನಿಗಮದ ವ್ಯಾಪ್ತಿಯಲ್ಲಿ ಬರುವ ಜಾತಿ ಮತ್ತು ಉಪಜಾತಿಗೆ ಸೇರಿದವರಾಗಿರಬೇಕು.
- ಈ ಯೋಜನೆಯಲ್ಲಿ ಅರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ನಗರ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು.
- ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ಮಿತಿಯೊಳಗಿರಬೇಕು.
- ಈ ಹಿಂದೆ ನಿಗಮದ ಯೋಜನೆಗಳಲ್ಲಿ ಅಥವಾ ಸರ್ಕಾರಿ ಇಲಾಖೆಗಳಲ್ಲಿ ಈ ಉದ್ದೇಶಕ್ಕೆ ಯಾವುದೇ ಯೋಜನೆಗಳಿಂದ ಸೌಲಭ್ಯ ಪಡೆದಿರಬಾರದು.
- ಈ ಯೋಜನೆಯಲ್ಲಿ ಸವಲತ್ತು ಪಡೆಯಬಯಸುವ ಅರ್ಜಿದಾರರು ವಾಸಿಸುತ್ತಿರುವ ವ್ಯಾಪ್ತಿಗೆ ಬರುವ ರಾಷ್ಟ್ರೀಕೃತ ಬ್ಯಾಂಕ್ ಶಾಖೆಯಲ್ಲಿ ಸರ್ಕಾರದ ಸೌಲಭ್ಯ ಪಡೆಯುವ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆ ಹೊಂದಿರಬೇಕು.
- ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯತಕ್ಕದ್ದು.
- ಈ ಯೋಜನೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡುವುದು.
- ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾವೇಶಿಯು ಸ್ವಯಂ ಟ್ಯಾಕ್ಸಿ ಚಾಲನೆ (Yellow Board) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು.

VI. ಆಹಾರ ವಾಹಿನಿ (ಕಿರ್ಯೋಸ್ಕ):

ಈ ಯೋಜನೆಯಡಿಯಲ್ಲಿ ಈ ಸಮುದಾಯದಕ್ಕೆ ಸೇರಿದ ನಿರುದ್ಯೋಗಿ ಜನರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿ ಆರ್ಥಿಕವಾಗಿ ಸಶಕ್ತಗೊಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 35 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾತ್ರ ಆಹಾರ ವಾಹಿನಿ (ಕಿರ್ಯೋಸ್ಕ) ಯೋಜನೆಯನ್ನು ಅನುಷ್ಠಾನಗೊಳಿಸಲು

ಉದ್ವೇಗಿಸಲಾಗಿರುತ್ತದೆ. ಫಲಾನುಭವಿಗಳು ವಿದ್ಯುತ್ ಚಾಲಿತ 4 ಚಕ್ರಗಳ ವಾಹನ ಖರೀದಿಸಲು ನಿಗಮದಿಂದ ಗರಿಷ್ಠ ರೂ.3.00 ಲಕ್ಷಗಳ ಸಹಾಯಧನವನ್ನು ನೀಡಲಾಗುತ್ತಿದ್ದು, ಉಳಿದ ಮೊತ್ತವನ್ನು ಫಲಾನುಭವಿಯು ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್‌ಗಳಿಂದ ಸಾಲ ಪಡೆದು ಭರಿಸಬೇಕಾಗಿರುತ್ತದೆ.

- ನಿಗಮದ ವ್ಯಾಪ್ತಿಯಲ್ಲಿ ಬರುವ ಜಾತಿ ಮತ್ತು ಉಪಜಾತಿಗೆ ಸೇರಿದವರಾಗಿರಬೇಕು.
- ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ಮಿತಿಯೊಳಗಿರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.3,00,000/-ಗಳನ್ನು ಮೀರಬಾರದು.
- ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಭ್ಯ ವಾಹನ ಚಾಲನಾ ಪರವಾನಗಿಯನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
- ಈ ಹಿಂದೆ ನಿಗಮದ ಯೋಜನೆಗಳಲ್ಲಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಯಾವುದೇ ಸೌಲಭ್ಯ ಪಡೆದಿರಬಾರದು.
- ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯತಕ್ಕದ್ದು.


ವ್ಯವಸ್ಥಾಪಕರ ನಿರ್ದೇಶಕರು (ಪ್ರ)